



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೨೮, ಮೇ, ೨೦೨೫(ಜ್ಯೇಷ್ಠ, ೦೭, ಶಕವರ್ಷ, ೧೯೪೭) BENGALURU, WEDNESDAY, 28, MAY, 2025(JYAISTHA, 07, SHAKAVARSHA, 1947)	ನಂ. ೩೧೬ No.316
-----------------------	---	-------------------

## ಕರ್ನಾಟಕ ಸರ್ಕಾರ

ಕಡತ ಸಂಖ್ಯೆ: ನಅಇ 301 ಎಂಎಲ್‌ಆರ್ 2024(e)

ಕರ್ನಾಟಕ ಸರ್ಕಾರ ಸಚಿವಾಲಯ,

ವಿಕಾಸ ಸೌಧ,

ಬೆಂಗಳೂರು, ದಿನಾಂಕ:28/05/2025.

## ಅಧಿಸೂಚನೆ

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್-3, 4, 9, 349, 351 ಮತ್ತು 355 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಘನತೆವೆತ್ತ ಕರ್ನಾಟಕ ರಾಜ್ಯಪಾಲರು ಈ ಕೆಳಗಿನವುಗಳನ್ನು ಗಮನಿಸಿ ಅಂದರೆ:

1. ಅಂಥ ಪ್ರದೇಶದ ಜನಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆಯಿಲ್ಲದ ಮತ್ತು ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿಲ್ಲದ ಹೊರತು;
2. ಅಂಥ ಪ್ರದೇಶದಲ್ಲಿನ ಜನಸಂಖ್ಯೆಯ ಸಾಂದ್ರತೆಯು ಒಂದು ಚದರ ಕಿಲೋಮೀಟರ್ ಪ್ರದೇಶಕ್ಕೆ ನಾಲ್ಕು ನೂರು ನಿವಾಸಿಗಳಿಗಿಂತ ಕಡಿಮೆಯಿಲ್ಲದ ಹೊರತು;
3. ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು ಒಟ್ಟು ಉದ್ಯೋಗದ ಶೇಕಡ ಐವತ್ತಕ್ಕಿಂತ ಕಡಿಮೆಯಿಲ್ಲದ ಹೊರತು.

ಶೆಡ್ಯೂಲ್-ಬಿ ರಲ್ಲಿ ನಿರ್ದಿಷ್ಟಪಡಿಸಲಾದ ಪರಿಮಿತಿಯುಳ್ಳ ಬೆಳಗಾವಿ ಜಿಲ್ಲೆಯ ಬೆನಕನಹಳ್ಳಿ ಗ್ರಾಮ ಪಂಚಾಯಿತಿಯನ್ನು ಅನುಬಂಧ-ಎ ರಲ್ಲಿ ಒಳಗೊಂಡ ಪ್ರದೇಶಗಳನ್ನೊಳಗೊಂಡಂತೆ ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುವಂತೆ "ಬೆನಕನಹಳ್ಳಿ ಪರಿವರ್ತಿತ ಪ್ರದೇಶ" ಎಂದು ಉದ್ಘೋಷಿಸಿ, ಸದರಿ ಪರಿವರ್ತಿತ ಪ್ರದೇಶವನ್ನು "ಬೆನಕನಹಳ್ಳಿ ಪಟ್ಟಣ ಪಂಚಾಯಿತಿ" ಪ್ರದೇಶವೆಂದು ಪದನಾಮೀಕರಿಸಲು ಹಾಗೂ ಸದರಿ ಪರಿವರ್ತಿತ ಪ್ರದೇಶಕ್ಕೆ "ಪಟ್ಟಣ ಪಂಚಾಯಿತಿ"ಯನ್ನು ಸ್ಥಾಪಿಸಲು ಉದ್ದೇಶಿಸಿರುತ್ತಾರೆ.

ಈ ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಗಳನ್ನು/ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ಸದರಿ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು. ಇವರಿಗೆ ಸಲ್ಲಿಸಬೇಕೆಂದು ಹಾಗೂ ಅಧಿಸೂಚನೆಯನ್ನು ಸದರಿ ಅವಧಿಯ ತರುವಾಯ ನಿಗದಿತ ಸಮಯದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಟಿ ಮಂಜುನಾಥ)  
ಸರ್ಕಾರದ ಅಧೀನ ಕಾರ್ಯದರ್ಶಿ,  
ನಗರಾಭಿವೃದ್ಧಿ ಇಲಾಖೆ

ಸಂಖ್ಯೆ:ನಅಇ 301 ಎಂಎಲ್‌ಆರ್ 2024(e).

ಶೆಡ್ಯೂಲ್-ಎ

ಜಿಲ್ಲೆ	ಮೇಲ್ವರ್ಗೀಕರಿಸಲಾಗುವ ಸ್ಥಳೀಯ ಸಂಸ್ಥೆ ಹೆಸರು	ಸೇರ್ಪಡೆಗೊಳಿಸಲು ಉದ್ದೇಶಿಸಿರುವ ಪ್ರದೇಶಗಳ ವಿವರ	ಒಟ್ಟು ಪ್ರದೇಶ
ಬೆಳಗಾವಿ	ಬೆನಕನಹಳ್ಳಿ ಗ್ರಾಮ ಪಂಚಾಯಿತಿ	ಹಾಲಿ ಬೆನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳು	12.00 ಚದರ ಕಿಲೋ ಮೀಟರ್‌ಗಳು

ಷೆಡ್ಯೂಲ್-ಬಿ

ಪೂರ್ವ: ಬೆಳಗಾವಿ ಸೀಮೆ.

ಪಶ್ಚಿಮ: ಸರ್ವೆ ನಂ.225 ಕಂಠೀರವ ಕೇಸರಿ ಮಠಪತಿ ಸ್ಟೋರ್ಟ್ಸ್ ಹಾಗೂ ಕಲ್ಲೆಹೊಳೆ, ಬೋಕನೂರ, ಸುಳಗಾ ಸೀಮೆ.

ದಕ್ಷಿಣ: ಸರ್ವೆ ನಂ.116 ಕಲ್ಲಪ್ಪಾ ಪೂಜಾರಿ ಇವರ ಕೃಷಿ ಜಮೀನು ಹಾಗೂ ಮಂಡೋಳಿ ಸೀಮೆ.

ಉತ್ತರ: ಸರ್ವೆ ನಂ.180 ಪಾಟೀಲ ಇವರ ಕೃಷಿ ಜಮೀನು ಹಾಗೂ ಸುಳಗಾ & ಹಿಂಡಲಗಾ ಸೀಮೆ.

**GOVERNMENT OF KARNATAKA****No.UDD 301 MLR 2024(e).**

Karnataka Government Secretariat,  
Vikasa Soudha,  
Bengaluru, **dated 28/05/2025.**

**NOTIFICATION**

In exercise of the powers conferred by the Section 3 read with section-4, 9, 349, 351 and 355 of the Karnataka Municipalities Act 1964, the Grama Panchayat Area of Benakanahalli of Belagavi District including the area mentioned in Schedule “A” along with the boundaries mentioned in Schedule “B” is hereby proposed to be declared as the “Transitional Area of Benakanahalli” and further to be specified as the “Town Panchayat Area of Benakanahalli” and to constitute the ‘Town Panchayat’ with effect from the date of publishing this Notification in the Official Gazette by His Excellency, the Governor of Karnataka having regard to:

- i. The population of such area is not less than ten thousand and not more than Twenty thousand;
- ii. The density of population in such area is not less than four hundred inhabitants to one square kilometer of area;
- iii. The percentage of employment in non-agricultural activities is not less than fifty per cent of the total employment.

The notification is hereby published for the information of the Public. All the persons, who would like to file any objection/suggestion to this Notification are hereby required to submit the same with reasons in writing to the Director, Directorate of Municipal Administration, 9<sup>th</sup> Floor, V.V.Tower, Bengaluru within 30 days from publication of this Notification in the Official Gazette. Further, Notification will be taken up for final consideration after the mentioned period of 30 days.

By Order and in the name of the  
Governor of Karnataka,

**(T Manjunath)**

Under Secretary to Government,  
Urban Development Department

**No.UDD 301 MLR 2024(e)**

**Schedule-A**

<b>District</b>	<b>Grama Panchayat being upgraded</b>	<b>Areas to be included</b>	<b>Total Area</b>
Belagavi	Grama Panchayat of Benakanahalli	Existing Benkanahalli Grama Panchayat Area	12.00 Square Kilo Meters

**Schedule-B**

**East:** Belagavi Boundary.

**West:** RS No 225 Kantirav Kesari Ratan Mathpati Sports, & Kallehol, Bokanur, Sulaga, Boundaries.

**South:** R S No 116 Kallappa Pujari Agriculture Land, & Mandoli Boundary.

**North:** R S No 180 Patil Agriculture Land, & Sulaga, Hindalga Boundaries.